

ಜಿಲ್ಲಾ ನ್ಯಾಯಾಲಯ, ಕೊಪ್ಪಳ

ಅಧಿಸೂಚನೆ

ದಿನಾಂಕ 21-03-2018

ಮಾಹಿತಿ ಹಕ್ಕು ಅಧಿನಿಯಮ 2006 (ಭಾರತ ಸರ್ಕಾರ ಕಾಯ್ದೆ ನಂ: 22-25) ಅಡಿಯಲ್ಲಿಯ ಕಲಂ 4(1) (ಬಿ) ಅಡಿಯಲ್ಲಿ ಜಿಲ್ಲಾ ನ್ಯಾಯಾಲಯ, ಕೊಪ್ಪಳ ಬಗ್ಗೆ ಸಂಬಂಧಿಸಿದ ಮಾಹಿತಿಯನ್ನು ಈ ಕೆಳಗಿನಂತೆ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.

<p>ಕೈಪಿಡಿ 1 : ಸಂಸ್ಥೆಯ ವಿವರಗಳು ಮತ್ತು ಕರ್ತವ್ಯ ಮತ್ತು ವಿಧಿಗಳು</p>	<p>ಸಂಘಟನೆ ಜಿಲ್ಲಾ ನ್ಯಾಯಾಲಯ, ಕೊಪ್ಪಳ ಕಾರ್ಯ ಮತ್ತು ಕರ್ತವ್ಯ - ನ್ಯಾಯಾಂಗ ಆಡಳಿತ ಕೆಳ ನ್ಯಾಯಾಲಯಗಳ ಆಡಳಿತ ಮತ್ತು ಇತರ ಆಡಳಿತಗಳು</p>
<p>ಕೈಪಿಡಿ 2 : ಸಂಸ್ಥೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದ ಅಧಿಕಾರಿ ಮತ್ತು ವಿಧಿಗಳ ವಿವರ</p>	<p>ವಿವರಗಳು ಅನುಬಂಧ-1 ರಲ್ಲಿದೆ</p>
<p>ಕೈಪಿಡಿ 3 : ನಿರ್ಣಯ ತೆಗೆದುಕೊಳ್ಳುವಲ್ಲಿ ಪಾಲಿಸಬೇಕಾದ ವಿಧಿ ವಿಧಾನಗಳ ಮತ್ತು ಪರಿವೀಕ್ಷಣೆ ಮತ್ತು ಜವಾಬ್ದಾರಿ ವಿವರಗಳು</p>	<p>ವಿವಿಧ ವಿಭಾಗಗಳಲ್ಲಿ ಅಥವಾ ಶಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ವಿಷಯ ನಿರ್ವಹಕರು ಮುಖ್ಯವಾಗಿ ಆಡಳಿತ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರಸ್ತಾವನೆಗಳನ್ನು ಸ್ವೀಕರಿಸಿದಾಗ ಹಾಗೂ ಸದರಿ ಕಾರ್ಯಗಳೆಸಗುವ ಬಗ್ಗೆ ಒಂದು ಕಡತವನ್ನು ತೆರೆದು ಸದರಿ ಪ್ರಸ್ತಾವನೆಯನ್ನು ಸಂಬಂಧಪಟ್ಟ ಕಡತದಲ್ಲಿ ನಿವೇದನೆಯನ್ನು ಸಲ್ಲಿಸುವುದು ನಂತರ ಸಂಬಂಧಪಟ್ಟ ವಿಭಾಗದ ಅಥವಾ ಶಾಖೆಯಲ್ಲಿ ಶಿರಸ್ತೇದಾರರು ಸದರಿ ಪ್ರಸ್ತಾವನೆ: ನಿವೇದನೆಯನ್ನು ಪರಿಶೀಲಿಸಿ ಮುಖ್ಯ ಆಡಳಿತ ಅಧಿಕಾರಿಯವರ ಸಮಕ್ಷಮ ಮಂಡಿಸುವುದು ಮುಖ್ಯ ಆಡಳಿತ ಅಧಿಕಾರಿಯವರು ಸದರಿ ಪ್ರಸ್ತಾವನೆ ನಿವೇದನೆಯನ್ನು ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮ, ಸುತ್ತೋಲೆ ಹಾಗೂ ಮಾನ್ಯ ಉಚ್ಚ ನ್ಯಾಯಾಲಯದ ಮಾರ್ಗಸೂಚಿಗಳ ಬೆಳಕಿನಲ್ಲಿ ಪರಿಶೀಲಿಸಿ ಜಿಲ್ಲಾ ನ್ಯಾಯಾಧೀಶರುಗಳಿಗೆ ಸಲ್ಲಿಸುವರು. ಜಿಲ್ಲಾ ನ್ಯಾಯಾಧೀಶರು ಯಾವ ಕ್ರಮ ಕೈಗೊಳ್ಳಬೇಕೆಂದು ತಮಗೆ ಪ್ರದತ್ತವಾದ ಅಧಿಕಾರದ ಅಡಿಯಲ್ಲಿ ಸದರಿ ಕಡತವನ್ನು ಅಗತ್ಯವಿದ್ದಲ್ಲಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಅಂತಿಮ ತೀರ್ಮಾನಕ್ಕೋಸ್ಕರ ಅಥವಾ ಮಾರ್ಗದರ್ಶನಕ್ಕೋಸ್ಕರ ಕಳುಹಿಸುವರು.</p>
<p>ಕೈಪಿಡಿ 4 : ಕರ್ತವ್ಯಗಳ ನಿರ್ವಹಣೆಯಲ್ಲಿ ಪಾಲಿಸಬೇಕಾದ ಸೂತ್ರಗಳು</p>	<p>ವಿಷಯ ಪ್ರಸ್ತಾವನೆಯ ತುರ್ತನ್ನು ಅವಲಂಬಿಸಿ ಬೇಡಿಕೆಯನ್ನು ಅದೃತೆಯ ಮೇರೆಗೆ ಕೊನೆಗೊಳಿಸಲಾಗುವುದು.</p>
<p>ಕೈಪಿಡಿ 5: ಇಲಾಖೆಯ ಅಧೀನದಲ್ಲಿರುವ ಉಪಯೋಗಿಸುತ್ತಿರುವ ವಿನಿಮಯಗಳು, ದಾಖಲೆಗಳು, ಕಚೇರಿ ಕೈಪಿಡಿ ವಿವರ, ವಿನಿಮಯಗಳು ಮತ್ತು ಸೂಚನೆಗಳು.</p>	<p>ವಿವರಗಳು ಅನುಬಂಧ - 2 ರಲ್ಲಿವೆ</p>

<p>ಕೈಪಿಡಿ 6: ಇಲಾಖೆಯ ಅಧಿವೇಶನದಲ್ಲಿರುವ ಅಥವಾ ಹೊಂದಿರುವ ಹಾಗೂ ಮುಗಿಸಬೇಕಾಗಿರುವ ವಿವಿಧ ದಾಖಲೆಗಳು</p>	<p>ದಾಖಲಿಸಿದ ಕೇಸುಗಳು ಹಾಗೂ ಅವುಗಳಿಗೆ ಸಂಬಂಧಿಸಿದ ರೆಜಿಸ್ಟರುಗಳು</p>
<p>ಕೈಪಿಡಿ 7: ಇಲಾಖೆಯಲ್ಲಿ ನೀತಿ ನಿಯಮಗಳನ್ನು ಅಥವಾ ಆಡಳಿತವನ್ನು ನಡೆಸುವಲ್ಲಿ ಪಡೆಯುವ ಸಲಹಾ ಸೂತ್ರಗಳ ಅಥವಾ ಸಾರ್ವಜನಿಕ ಸದಸ್ಯರುಗಳಿಂದ ಸಲಹೆ ಪಡೆಯುವ ವ್ಯವಸ್ಥೆ ಮತ್ತು ವಿವರ</p>	<p>ವಿಲ್ಲೇಖನಾಧಿಕಾರಿಗಳು , ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇವರ ಸಲಹೆ ಹಾಗೂ ಸೂಚನೆ ಆದೇಶಗಳನ್ನು ಪಡೆಯಲಾಗುತ್ತದೆ.</p>
<p>ಕೈಪಿಡಿ 8: ಇಲಾಖೆಯಲ್ಲಿರುವ ನಿಗಮ ಪರಿಷತ್ತು ಸಮಿತಿ ಮತ್ತು ಇತರ ಸಂಸ್ಥೆಗಳ ವಿವರ ಮತ್ತು ಅದರ ಉದ್ದೇಶ ಮತ್ತು ಈ ಸಂಸ್ಥೆಗಳ ಸಭೆಗಳು ಮತ್ತು ಸಭೆಯ ನಡವಳಿಗಳು ಲಭ್ಯವಿರುವ ಬಗ್ಗೆ</p>	<p>ಅಂಥ ಶಾಸನಾತ್ಮಕ ಸಮಿತಿಗಳಿರುವುದಿಲ್ಲ, ಸಾರ್ವಜನಿಕರಿಗೆ ಮಾಹಿತಿ ನೀಡುವ ಪ್ರಶ್ನೆಯೇ ಇಲ್ಲ.</p>
<p>ಕೈಪಿಡಿ 9: ಇಲಾಖೆಯ ಅಧಿಕಾರ ಮತ್ತು ಸಿಬ್ಬಂದಿ ವರ್ಗದ ನಿರ್ದೇಶಿಕೆ</p>	<p>ಅಧಿಕಾರಿಗಳ ಹಾಗೂ ನೌಕರರ ಯಾದಿ ಜಿಲ್ಲಾ ನ್ಯಾಯಾಲಯ ಆಡಳಿತ ವಿಭಾಗದಲ್ಲಿದೆ. ನೌಕರರ ವಾಸ್ತವ್ಯದ ವಿಳಾಸವು ಆಗಗ ಬದಲಾಗುತ್ತಿರುವುದರಿಂದ ಜಿಲ್ಲಾ ನ್ಯಾಯಾಲಯದ ಆಡಳಿತ ವಿಭಾಗವು ಸದರಿ ಬದಲಾವಣೆಗಳನ್ನು ಪರಿಗಣಿಸಲು ಕೋರಲಾಗುವುದು.</p>
<p>ಕೈಪಿಡಿ 10: ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ತಿಂಗಳ ಪ್ರತಿಫಲ ಮತ್ತು ಅದನ್ನು ನೀಡುವ ಸೂತ್ರಗಳು</p>	<p>ವಾರ್ಷಿಕ ಬಡ್ಡಿ 1 ತುಟ್ಟಿ ಭತ್ಯೆ ದರದಲ್ಲಿನ ಹೆಚ್ಚಳದಿಂದಾಗಿ ಒಬ್ಬ ಅಥವಾ ಇತರ ನೌಕರರಿಗೆ ಅಧಿಕಾರಿಗಳ ಮಾಸಿಕ ವೇತನದಲ್ಲಿ ಬದಲಾವಣೆಗಳಾಗುತ್ತವೆ. ಪ್ರತಿ ತಿಂಗಳು ನಗದು ವಿಭಾಗದ ಸಂಬಂಧಪಟ್ಟ ಶಿರಸ್ತೌದಾರ್, ಗುಮಾಸ್ತ ಇವರು ವೇತನ ಬಿಲ್ಲನ್ನು ತಯಾರು ಮಾಡುವ ಸಂದರ್ಭದಲ್ಲಿ ಎಲ್ಲಾ ನೌಕರರ ಒಟ್ಟು ವೇತನ, ಕಡತಗಳು, ನಿವ್ವಳ ವೇತನ ಇವುಗಳನ್ನು ವೇತನ ಪಟ್ಟಿಯಲ್ಲಿ ನಮೂದಿಸಿರುವರು.</p>
<p>ಕೈಪಿಡಿ 11: ಇಲಾಖೆಯಲ್ಲಿರುವ ವಲಯ ವಿಭಾಗಗಳಿಗೆ ನೀಡುತ್ತಿರುವ ಆಯವ್ಯಯದ</p>	<p>ಸರ್ಕಾರವು ಆರ್ಥಿಕ ಹಂಚಿಕೆಯ ವಿಧಿಯನ್ನು ಇಲಾಖಾ ಮುಖ್ಯಸ್ಥರಿಗೆ ಬಿಡುಗಡೆ ಮಾಡಿದಾಗ ಮಾನ್ಯ ಉಚ್ಚ</p>
<p>ಕೈಪಿಡಿ 12: ಇಲಾಖೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಗಳ ನಿರ್ವಹಣಾ ವಿವರ ಮತ್ತು ಅದಕ್ಕೆ ಒದಗಿಸಲಾದ ಅನುದಾನ ಮತ್ತು ಫಲಾನುಭವಿಗಳಿಗೆ ವಿವರಗಳು.</p>	<p>ಅಂಥ ಯಾವುದೇ ಕಾರ್ಯಕ್ರಮಗಳಿರುವುದಿಲ್ಲ.</p>

<p>ಕೈಪಿಡಿ 13: ಇಲಾಖೆಯಲ್ಲಿ ನೀಡುತ್ತಿರುವ ಪರ್ಮಿಟ್ ಅಥವಾ ಅಧಿಕಾರಿಗಳ ಪತ್ರಗಳ ವಿವರ ಮತ್ತು ರಿಯಾಯಿತಿ ಪಡೆಯುವವರ ವಿವರ</p>	<p>ಅಂಥ ಯಾವುದೇ ಕಾರ್ಯಕ್ರಮಗಳಿರುವುದಿಲ್ಲ.</p>
<p>ಕೈಪಿಡಿ 14: ಇಲಾಖೆಯ ಹೊಂದಿರುವ ಅಥವಾ ದೂರೆಯುವ ಎಲೆಕ್ಟ್ರಾನಿಕ್ ಫಾರ್ಮ್‌ನಲ್ಲಿ ಲಭ್ಯವಿರುವ ಮಾಹಿತಿಯ ವಿವರ</p>	<ol style="list-style-type: none"> 1. ಸಾಧ್ಯವಿರುವಲ್ಲಿ ಅಥವಾ ಸಾಧ್ಯವಾದ ಮಟ್ಟಿಗೆ ಕೇಸನ್ನು ದಾಖಲಿಸಿದ ನಂತರ ಆದರ ಎಲ್ಲಾ ನಿಕಾಲಿಯಾಗಿರುವವರೆಗಿನ ಆದರ ವಿವರವನ್ನು ಕಂಪ್ಯೂಟರ್‌ನಲ್ಲಿ ಅಳವಡಿಸಲಾಗುವುದು. ಅದು ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಸಂಬಂಧಿಸಿದ ರಿಜಿಸ್ಟ್ರಾರ್‌ಗಳಲ್ಲಿ ಕೈಯಿಂದ ಬರೆಯಲಾಗುವುದು. 2. ಜಿಲ್ಲಾ ನ್ಯಾಯಾಲಯದಲ್ಲೊಂದು ಎಲ್ಲ ಸಿಬ್ಬಂದಿಯವರ ಪಗಾರದ ವಿವರಗಳು. 3. ಜಿರಾಕ್ಸ್ ಅಥವಾ ಟೈಪ್ ಮುಖಾಂತರ ಧಡೀಕೃತ ನಕಲುಗಳನ್ನು ಪೂರೈಸುವುದು.
<p>ಕೈಪಿಡಿ 15: ಇಲಾಖೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ಪಡೆಯಲು ಲಭ್ಯವಿರುವ ಸವಲತ್ತುಗಳ ಹಾಗೂ ಗ್ರಂಥಾಲಯ ಅಥವಾ ವಾಚನಾಲಯಗಳು ಇದ್ದಲ್ಲಿ ಅದರ ವಿವರ</p>	<p>ಗ್ರಂಥಾಲಯವು ಮಾನ್ಯ ನ್ಯಾಯಾಧೀಶರುಗಳಿಗೆ ಹಾಗೂ ನ್ಯಾಯಾಲಯದ ಸಿಬ್ಬಂದಿಗಳ ಉಪಯೋಗಕ್ಕೆ ಲಭ್ಯವಿದ್ದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಿರುವುದಿಲ್ಲ.</p>
<p>ಕೈಪಿಡಿ 16: ಇಲಾಖೆಯಲ್ಲಿರುವ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರು ಪದನಾಮ ಮತ್ತು ಇತರೆ ವಿವರಗಳು</p>	<p>ಶ್ರೀನಿವಾಸ ರಾವ್ ಕುಲಕರ್ಣಿ , ಮುಖ್ಯ ಆಡಳಿತಾಧಿಕಾರಿಗಳು ಹಾಗೂ ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ , ಜಿಲ್ಲಾ ನ್ಯಾಯಾಲಯ, ಕೊಪ್ಪಳ. ದೂರವಾಣಿ ಸಂಖ್ಯೆ 08539-221900</p>
<p>ಕೈಪಿಡಿ 17: ಇತರ ವಿವರಗಳು</p>	<p>ಯಾವುದೂ ಇಲ್ಲ.</p>

ಜಿಲ್ಲಾ ನ್ಯಾಯಾಧೀಶರ ಆದೇಶದ ಮೇರೆಗೆ

(ಶ್ರೀನಿವಾಸ ರಾವ್ ಕುಲಕರ್ಣಿ)

ಮುಖ್ಯ ಆಡಳಿತಾಧಿಕಾರಿಗಳು,

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಪ್ಪಳ.

ಅನುಬಂಧ-1

ಜಿಲ್ಲಾ ನ್ಯಾಯಾಲಯ, ಕೊಪ್ಪಳ ಇಲ್ಲಿನ ಅಧಿಕಾರಿಗಳ ಹಾಗೂ ನೌಕರರ ಕರ್ತವ್ಯಗಳು ಮತ್ತು ಅಧಿಕಾರಗಳು

ಮುಖ್ಯ ಆಡಳಿತಾಧಿಕಾರಿ	ಮಾನ್ಯ ಉಚ್ಚ ನ್ಯಾಯಾಲಯದ ಮತ್ತು ಜಿಲ್ಲಾ ನ್ಯಾಯಾಧೀಶರ ಸಲಹೆ ನಿರ್ದೇಶನೆಗಳ ಮೇರೆಗೆ ಜಿಲ್ಲಾ ಆಡಳಿತದ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸುತ್ತಾರೆ.
ಶಿರಸ್ತದಾರ್	ಸಂಪೂರ್ಣ ವಿಭಾಗ ಶಾಖೆಯ ಪ್ರಭಾರಧಾರಕರಾಗಿದ್ದು ವಿಷಯ ನಿರ್ವಾಹಕರು ಮಂಡಿಸಿದ ಕಡತಗಳನ್ನು ನಿಗದಿತ ನಿಯಮಾವಳಿಗಳಡಿ ಪರಿಶೀಲಿಸುತ್ತಾರೆ.
ಶೀಘ್ರಲಿಪಿಗಾರರು: ತೀರ್ಪು ಬರಹಗಾರರು	ಮಾನ್ಯ ನ್ಯಾಯಾಧೀಶರು ತಮಗೆ ವಹಿಸಿಕೊಟ್ಟ ಬೆರಳಚ್ಚು ಮತ್ತು ಶೀಘ್ರಲಿಪಿ ಕೆಲಸ ಟೈಪ್ ಮುಖಾಂತರ ಅಥವಾ ಗಣಕಯಂತ್ರದಲ್ಲಿ ನಿರ್ವಹಿಸುವುದು
ಪ್ರಥಮ ದರ್ಜೆ ಸಹಾಯಕ	ತಮಗೆ ವಹಿಸಿಕೊಟ್ಟ ಕಡತಗಳಿಗೆ ಸಂಬಂಧಪಟ್ಟಂತೆ ವಿಷಯ ನಿರ್ವಹಣೆ ದಿಕ್ರ ತಯಾರಿಸುವುದು ಮತ್ತು ಗ್ರಂಥ ಭಂಡಾರ ಸಹಾಯಕನಾಗಿ ಕರ್ತವ್ಯ ನಿರ್ವಹಿಸುವುದು. ಕಡತಗಳಿಗೆ ಸಂಬಂಧಪಟ್ಟ ವಹಿಗಳನ್ನು ನಿರ್ವಹಿಸುವುದು. ನ್ಯಾಯ ಪೀಠದ ಸಹಾಯಕನಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರಕರಣಗಳ ಪಟ್ಟಿಯನ್ನು ಸಿದ್ಧಪಡಿಸುವುದು.
ಬೆರಳಚ್ಚುಗಾರರು ಮತ್ತು ನಕಲು ಬೆರಳಚ್ಚುಗಾರರು	ಬೆರಳಚ್ಚು ಯಂತ್ರ : ಗಣಕ ಯಂತ್ರ ಮುಖಾಂತರ ಬೆರಳಚ್ಚು ಕೆಲಸ ನಿರ್ವಹಿಸುವುದು ತಮಗೆ ವಹಿಸಿಕೊಟ್ಟ ಯಾವುದೇ ವಿಭಾಗಕ್ಕೆ ಸಂಬಂಧಪಟ್ಟ ಲಿಪಿಕ ಕರ್ತವ್ಯವನ್ನು ಸಹ ನಿರ್ವಹಿಸುವುದು.
ಬೇಲೀಫ್	ಮಾನ್ಯ ನ್ಯಾಯಾಲಯಗಳು ಹೊರಡಿಸಿದ ವಾರಂಟ್, ತಡೆಯಾಜ್ಞೆ : ಸ್ವಾಧೀನ ಅಧಿಪತ್ರಗಳನ್ನು ಜಾರಿಗೊಳಿಸುವುದು. ಗಣ್ಯ ವ್ಯಕ್ತಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಕೆಲಸ ನಿರ್ವಹಿಸುವುದು.
ಪ್ರೋಸಸ್ ಜಾರಿಕಾರು	ನ್ಯಾಯಾಲಯಗಳು ಹೊರಡಿಸಿದ ಸೂಚನಾ ಪತ್ರ : ಕರೆ (Notice/Summons) ಗಳನ್ನು ಜಾರಿಗೊಳಿಸುವುದು ಗಣ್ಯ ವ್ಯಕ್ತಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಕೆಲಸ ನಿರ್ವಹಿಸುವುದು ನಗದು ಶಾಖೆಯ ಬಿಲ್ ಹಾಜರುಪಡಿಸುವ ಕೆಲಸ ಹಾಗೂ ಇತರೆ ಯಾವುದೇ ಕಛೇರಿಯ ಕೆಲಸಗಳನ್ನು ನಿರ್ವಹಿಸುವುದು.
ಅಟೆಂಡರ್	ನ್ಯಾಯಾಧೀಶರ ಕೊಠಡಿ ಮತ್ತು ನ್ಯಾಯಾಲಯಗಳನ್ನು ಕ್ರಮಬದ್ಧವಾಗಿ ಸ್ವಚ್ಛವಾಗಿರುವುದು ಹಾಗೂ ಕಲಾಪ ಪಡೆದ ಸಂದರ್ಭದಲ್ಲಿ ಕೆಲಸಗಳಿಗೆ ಸಹಕರಿಸುವುದು. ಇನ್ನಿತರ ಯಾವುದೇ ಕೆಲಸ ನಿರ್ವಹಿಸುವುದು. ಗಣ್ಯ ವ್ಯಕ್ತಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಕೆಲಸ ನಿರ್ವಹಿಸುವುದು.
ಜವಾನ	ತೆರೆದ ನ್ಯಾಯಾಲಯ ಹಾಗೂ ನ್ಯಾಯಾಧೀಶರ ಕೊಠಡಿಯಲ್ಲಿನ ಕರ್ತವ್ಯ ನಿರ್ವಹಿಸುವುದು , ಕಛೇರಿಯನ್ನು ಸ್ವಚ್ಛವಾಗಿ ಕಸ ರಹಿತವಾಗಿಡುವುದು. ಕಡತ: ಟಿಪಾಲುಗಳನ್ನು ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ನೀಡುವುದು ತಮಗೆ ವಹಿಸಿಕೊಟ್ಟ ಯಾವುದೇ ಕೆಲಸ ನಿರ್ವಹಿಸುವುದು. ರಾತ್ರಿ ಪಹರೆಯ ಕರ್ತವ್ಯ ನಿರ್ವಹಿಸುವುದು ಗಣ್ಯ ವ್ಯಕ್ತಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಕೆಲಸ ನಿರ್ವಹಿಸುವುದು.

ಅನುಬಂಧ - 2

ತಮ್ಮ ನಿಯಂತ್ರಣದಲ್ಲಿ ಹೊರಡಿಸುವ ಅಥವಾ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನೌಕರರು ಬಳಸುವ ನಿಯಮಗಳು. ನಿಯಂತ್ರಣಗಳು, ನಿರ್ದೇಶನಗಳು, ಕೈಪಿಡಿ ಮತ್ತು ದಾಖಲೆಗಳು.

ಅ) ಕಾಯಿದೆಗಳು

- 1) ಕರ್ನಾಟಕ ನ್ಯಾಯಾಲಯ ಶುಲ್ಕ ಮತ್ತು ದಾವೆಗಳ ಮೌಲ್ಯಮಾಪನ ಕಾಯಿದೆ 1958 ಮತ್ತು ನಿಯಮಗಳು 1963.
- 2) ಕರ್ನಾಟಕ ಸ್ಟ್ಯಾಂಪ್ ಕಾಯಿದೆ 1957.
- 3) ಕರ್ನಾಟಕ ದಿವಾಣಾ ವ್ಯವಹಾರಿಕ ನಿಯಮಗಳು 1967.
- 4) ಕರ್ನಾಟಕ ಘೌಜುದಾರಿಕೆ ವ್ಯವಹಾರಿಕ ನಿಯಮಗಳು 1908.
- 5) ದಿವಾಣಾ ನ್ಯಾಯಾಲಯಗಳ ಕಾಯಿದೆ.

ಆ) ನಿಯಮಗಳು:

- 1) ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) ನೇಮಕಾತಿ ನಿಯಮಗಳು 1982.
- 2) ಕರ್ನಾಟಕ ನಾಗರಿಕರ ಸೇವಾ ನಿಯಮಗಳು 1987.
- 3) ಅಧೀನ ನ್ಯಾಯಾಲಯಗಳ ದಿವಾಣಾ ಮತ್ತು ಘೌಜುದಾರಿಕಾ ಲೆಕ್ಕ ನಿಯಮಗಳು 1967.
- 4) ಕರ್ನಾಟಕ ನಾಗರಿಕರ ಸೇವೆ (ಸಿಸಿಎ) ನಿಯಮಗಳು 1957.
- 5) ಕರ್ನಾಟಕ ನಾಗರಿಕ ಸೇವೆ (ಖಾಯಂ ಪೂರ್ವ ತರಬೇತಿ) ನಿಯಮಗಳು 1977.
- 6) ಕರ್ನಾಟಕ ನಾಗರಿಕ ಸೇವೆ ಸಭತ್ಯೆ ವೇತನ ಮತ್ತು ವಿಶ್ರಾಂತಿ ವೇತನಗಳ ನಿಯಂತ್ರಣ) ನಿಯಮ 1974.
- 7) ಕರ್ನಾಟಕ ನಾಗರಿಕ ಸೇವೆ (ವೈದ್ಯಕೀಯ ಸಹಾಯಕ) ನಿಯಮಗಳು 2000.
- 8) ಸಾಮಾನ್ಯ ನೇಮಕಾತಿ ನಿಯಮ 1977.
- 9) ಕರ್ನಾಟಕ ನಾಗರಿಕ ಸೇವೆ (ಬೆರಳಚ್ಚುಗಾರ ಮತ್ತು ಕಿರಿಯ ಸಹಾಯಕ/ದ್ವೀತಿಯ ದರ್ಜೆ ಸಹಾಯಕ ಹುದ್ದೆ ಬದಲಾವಣೆ) ನಿಯಮಗಳು 1974.
- 10) ಕರ್ನಾಟಕ ನಾಗರಿಕ ಸೇವೆ (ಕಾರ್ಯ ನಿರ್ವಹಣೆ ವರದಿ) ನಿಯಮಗಳು 2008.
- 11) ಕರ್ನಾಟಕ ನಾಗರಿಕ ಸೇವೆ (ಚೇಷ್ಟೆ) ನಿಯಮಗಳು 1950.
- 12) ಕರ್ನಾಟಕ ನಾಗರಿಕ ಸೇವೆ (ಕಾಲನಿಯಮ ಬಡ್ಡಿ ಯೋಜನೆ) ನಿಯಮಗಳು 1983.
- 13) ಕರ್ನಾಟಕ ನಾಗರಿಕ ಸೇವೆ (ಹಿರಿಯ ವೇತನ ಶ್ರೇಣಿಗೆ ಸ್ವಯಂ ಚಾಲಿತ ವೇತನ ಬಡ್ಡಿ)
- 14) ಸ್ವಗಿತ ವೇತನ ಬಡ್ಡಿ ಮಂಜೂರು ನಿಯಮಗಳು 1996.
- 15) ಕರ್ನಾಟಕ ನಾಗರಿಕ ಸೇವೆ (ಕನ್ನಡ ಭಾಷಾ ಪರೀಕ್ಷೆ) ಕಾಯಿದೆ 1978.
- 16) ವಕೀಲರ ಗುಮಾಸ್ತರ ನಿಯಮಗಳು 1960.
- 17) ದಸ್ತಾವೇಜು ಬರಹಗಾರರ ನಿಯಮ 1966.
- 18) ಪರಿಶಿಷ್ಟ ಜಾತಿ : ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೇಮಕಾತಿಯಲ್ಲಿ ಮೀಸಲಾತಿ ನಿಯಮಗಳು.

ಇ) ನಿರ್ದೇಶನಗಳು , ಕೈಪಿಡಿ ಇತ್ಯಾದಿ


- 1) ಕರ್ನಾಟಕ ಆರ್ಥಿಕ ಸಂಹಿತೆ.
- 2) ಕರ್ನಾಟಕ ಖಜಾನೆ ಸಂಹಿತೆ.
- 3) ಸಂಭವನೀಯ ವೆಚ್ಚಗಳ ಕೈಪಿಡಿ.

- 4) ಫೌಜವಾದಿ ಪ್ರಕ್ರಿಯಾ ಸಂಹಿತೆ.
- 5) ದಿವಾಣಾ ಪ್ರಕ್ರಿಯಾ ಸಂಹಿತೆ.
- 6) ಭಾರತೀಯ ದಂಡ ಸಂಹಿತೆ.
- 7) ಆಡಳಿತಾತ್ಮಕ ಕೈಪಿಡಿ.
- 8) ಮಾಜಿ ಸೈನಿಕರ ಮೀಸಲಾತಿ ನಿರ್ದೇಶನ.
- 9) ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ರೋಸ್ಟರ್ ಪ್ರಕಾರ ಮೀಸಲಾತಿ ನಿರ್ದೇಶನಗಳು.

ಅವರಲ್ಲಿರುವ ಮತ್ತು ಅಧೀನದಲ್ಲಿರುವ ದಸ್ತಾವೇಜುಗಳ ನಮೂನೆಗಳ ಪಟ್ಟಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರರ ಈ ಕೆಳಗೆ ನಮೂದಿಸಿದ ದಸ್ತಾವೇಜುಗಳು:

- 1) ಸೇವಾ ವಹಿಗಳು.
- 2) ವಾರ್ಷಿಕ ಕಾರ್ಯನಿರ್ವಹಾಣಾ ವರದಿ.
- 3) ಆಸ್ತಿ ಮತ್ತು ಹೊಣೆಗಾರಿಕಾ ವಿವರಣಾ ಪಟ್ಟಿ.

ಜಿಲ್ಲಾ ನ್ಯಾಯಾಧೀಶರ ಆದೇಶದ ಮೇರೆಗೆ



(ಶ್ರೀನಿವಾಸ ರಾವ್ ಕುಲಕರ್ಣಿ)

ಮುಖ್ಯ ಆಡಳಿತಾಧಿಕಾರಿಗಳು,

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಪ್ಪಳ.

DISTRICT COURT KOPPAL
NOTIFICATION
Dated 21/3/2018

In exercise of the powers conferred under Sec. 4(1)(b) of the Right to Information Act, 2005 (Central Act No.22 of 2005), the detailed Information relating to the Prl. District & Sessions Court, Koppal is published as hereunder, for the information of general public.

i)	The particulars of the organization, functions and duties.	Organization: District Court, Koppal, Functions & Duties: Administration of Justice, subordinate Courts, Administration and other Administration.
ii)	The powers and duties of its Officers and employees	Details are us at Annexure-I
iii)	The procedure followed in the decision making process, including channels of supervision and accountability	The concerned case workers of different sections or branches especially relating to Administration will open a file of receipt of proposal or process the proposal in the form of submission in the concerned file or in the existing file, The Sheristedars of the concerned branch or Section will scrutinize the proposal and place it before the Chief Administrative Officer. The Chief Administrative Officer will review the proposal in the light of the existing proviso of Rules, Circulars and guidelines of the Hon'ble High Court, submit to the District Judge. The District Judge will decide the course of section to be taken on a proposal under the delegated powers and in doubtful cases if necessary refer to the Hon'ble High court for final decision or guidance
iv)	The norms set by it for the discharge of its functions.	Depending on urgency, proposal will be finalized on priority.

v)	The rules, regulations, instructions, manuals and records, held by it or under its control or used by its employees for discharging its functions.	Details are as at Annexure-II
vi)	A statement of the categories of documents that are held by it or under its control.	Cases files and relevant Registers.
vii)	The particulars of any arrangement that exists for consultation with, or representation by the members of the public in relation to the formulation of its policy or implementation thereof.	No such arrangement exists.
viii)	A statement of the boards, councils, committees and other bodies consisting of two or more persons constituted as its part or for the purpose of its advice and as to whether meeting of those boards, council, committees and other bodies are open to the public, or the minutes of such meetings are accessible for public.	No such statutory committee is constituted. No question of giving information to the public.
ix)	A Directory of its officers and employees.	List of officers and employees is in the District Court Establishment. In view of frequent changes of residential address of employees, the District Court establishment is requested to note the changes.
x)	The monthly remuneration received by each of its officers and employees, including the system of compensations provided in its	There will be change of monthly pay of one or other officials/officers every month in view of Annual Increment/Increase of rate of DA. Every month the concerned

	regulation.	Sheristedar/concerned clerk of Accounts Section will prepare the pay bill after recording the same in the acquittance roll as an official copy of all employees which contain gross pay, deductions and net pay etc.
xi)	The budget allocated to each of the its agency, indicating the particulars of all plans, proposed expenditures and reports on disbursements made.	Allotment of the budget will be provided by the Hon'ble High Court of Karnataka under non-plan scheme whenever the Government will release the fund to the Head of Department.
xii)	The manner of execution of subsidy programmes, including the amounts allocated and the details of beneficiaries of such programmes.	No such programmes
xiii)	Particulars of recipients of concessions, permits or authorizations granted by it.	No such programmes
xiv)	Details in respect of the information, available to or held by it, reduced in electronic form.	<ol style="list-style-type: none"> 1. The Date entry of the cases filed from the date of its filling till disposal will be processed in the concerned register by manual. 2. Pay particulars of all the employees of the District Court, Bellary
xv)	The particulars of facilities available to citizens for obtaining information including the working hours of library or reading room if maintained for public use.	Library is accessible only to the Hon'ble Judges and staff but not for public use.
xvi)	The names designations and other particulars of the public information Officers.	Sri. Srinivas Rao Kulkarni, Chief Administrative Officer, State Public Information Officer, District Court, Koppal.

		Office Phone No: 08539-221900
xvii)	Such other information as may be prescribed	Nil

By order of the District Judge,



(Srinivas Rao Kulkarni)

Chief Administrative Officer,
Prl. Dist. & Sessions Court, Koppal

ANNEXURE-1

**THE POWERS AND DUTIES OF THE OFFICERS AND EMPLOYEES
OF THE DISTRICT COURT, KOPPAL**

Chief Administrative Officer	Head of the Districts Administration upon the advice/directions of the Hon'ble District Judge & the High Court of Karnataka and assisting the Hon'ble District Judge in the administration.
Sheristedars	Incharge of the respective Section/Branch assigned and scrutiny of files by the case workers as per the procedure prescribed
Stenographer/Judgment Writer	Taking down dictation and typing and stenography work entrusted by the Hon'ble Judges.
First Division Assistants	To attend the job of case working as per duties cast on them. To prepare decree and to attend the work as Library Assistant. To maintain case registers. To arrange the case files according to cause list, to note the stage of cases according to court proceedings in case of attending Bench work. To prepare Statements.
Second Division Assistants	Incharge of pending cases. To attend open court any of the clerical work entrusted. To attend Running Index, final Index first and final entry. To arrange the case files according to cause list to note the stage of cases according to court Proceedings in case of attending Bench work. To prepare statements.
Typist and Typist copyists	Incharge of typing work both by Machine and Computer. To do any Ministerial work of any section entrusted to them.
Bailliffs	To attend the execution of warrants/Injunctions delivery of possessions etc., Attending protocol work during the visit of dignitaries.

